

ಬಳರೋಗಿ ಅನಿಸಿಕೆ ಪತ್ರ / IN PATIENT FEED BACK FORM

ರೋಗಿಯ ಹೆಸರು ಮತ್ತು ವಿಳಾಸ :

Seetha Shetty

Patient Name and Address

ದೂರವಾಣಿ ಸಂಖ್ಯೆ/Phone Number :

ದಾಖಲಾದ ದಿನಾಂಕ/Admission Date

ಎಸ್.ಡಿ.ಎಂ. ಆಸ್ಪತ್ರೆಯನ್ನು ಆಯ್ಕೆ ಮಾಡಿರುವುದಕ್ಕಾಗಿ ನಾವು ನಿಮಗೆ ಧನ್ಯವಾದ ಸಲ್ಲಿಸುತ್ತೇವೆ ನಿಮ್ಮ ಆಲೋಚನೆ/ಅಭಿಪ್ರಾಯಗಳು ನಮಗೆ ಉತ್ಕೃಷ್ಟ ಆರೋಗ್ಯ ಸೇವೆ ನೀಡಲು ಸಹಾಯವಾಗುತ್ತದೆ.

We thank you for choosing SDM Hospital, Your thoughts & comments are important to us to provide excellence in health care

ವೈದ್ಯರ ಸೇವೆಯ ಬಗ್ಗೆ

Consultation Doctors Service

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ರೋಗಕ್ಕೆ ಕೊಟ್ಟ ಚಿಕಿತ್ಸೆಯಿಂದ ಅನುಕೂಲ
Relief from the treatment
given to the disease

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ತುರ್ತು/ಅಪಘಾತ
Emergency/Casualty

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ದಾದಿಯರ ಸೇವೆಯ ಬಗ್ಗೆ
Nursing Care Service

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ಶಸ್ತ್ರ ಚಿಕಿತ್ಸಾ ವಿಭಾಗದ ಸೇವೆ
Operation Theatre Service

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ಹೆರಿಗೆ ವಿಭಾಗದ ಸೇವೆ
Labour Theatre Service

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ಆಯಾಕಳ ಸೇವೆಯ ಬಗ್ಗೆ
House Keeping Service

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ಇನ್ಶೂರೆನ್ಸ್ ವಿಭಾಗದ ಸೇವೆ
Insurance Department Service

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ಸ್ವಾಗತ ಕೇಂದ್ರದ ಸೇವೆ
Reception Counter Service

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ಸಾರ್ವಜನಿಕ ಸಂಪರ್ಕ ಅಧಿಕಾರಿ
Public Relationship Officer

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please Describe/ವಿವರಣೆ:

ಔಷಧ ವಿಭಾಗದ ಸೇವೆ
Pharmacy Service

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

Laboratory Service

Please describe/ವಿವರಣೆ:

ಸ್ವ್ಯಾನಿಂಗ್ ಸೇವೆ USG Service	ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
---------------------------------	------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಎಕ್ಸ್-ರೇ ವಿಭಾಗದ ಸೇವೆ X-Ray Service	ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
---------------------------------------	------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಸಿ.ಟಿ ಸ್ವ್ಯಾನಿಂಗ್ ಸೇವೆ C.T Scanning Service	ಅತ್ಯುತ್ತಮ Excellent	<input type="checkbox"/>	ಉತ್ತಮ Good	<input checked="" type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
--	------------------------	--------------------------	---------------	-------------------------------------	-----------------------	--------------------------	----------------	--------------------------

Please describe/ವಿವರಣೆ:

ಇ.ಸಿ.ಜಿ ವಿಭಾಗದ ಸೇವೆ ECG Service	ಅತ್ಯುತ್ತಮ Excellent	<input type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------------------	------------------------	--------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಭೌತಚಿಕಿತ್ಸಾ ವಿಭಾಗದ ಸೇವೆ Physiotherapy Service	ಅತ್ಯುತ್ತಮ Excellent	<input type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
--	------------------------	--------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಒಟ್ಟಾರೆ ಅನುಭವ Overall Experience	ಅತ್ಯುತ್ತಮ Excellent	<input type="checkbox"/>	ಉತ್ತಮ Good	<input checked="" type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
-------------------------------------	------------------------	--------------------------	---------------	-------------------------------------	-----------------------	--------------------------	----------------	--------------------------

Please describe/ವಿವರಣೆ:

ಇತರ ಸೇವೆಗಳ ಬಗ್ಗೆ /Other Services

ಕುಡಿಯುವ ನೀರು/Drinking Water	ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
-----------------------------	------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

Fan, AC, Lights, Water Facilities ಫ್ಯಾನ್, ಎಸಿ, ಲೈಟ್ ವ್ಯವಸ್ಥೆ	ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
---	------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಶುಚಿತ್ವ/Cleanliness	ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
---------------------	------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಕ್ಯಾಂಟೀನ್ /Canteen	ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
--------------------	------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಆಂಬ್ಯುಲೆನ್ಸ್/Ambulance	ಅತ್ಯುತ್ತಮ Excellent	<input type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	------------------------	--------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ : All are good

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ :

ಇನ್ನಿತರ ವಿಷಯಗಳು/ಸಲಹೆಗಳು (ಇದ್ದರೆ) General Remarks/Suggetions (If any) : ನಿಮ್ಮ ವೆಗುಮಿನದ ಪೊನ್
ವೈ.ಕೆ. ರೋಗಿಯ ಕುರಿತು ಈ ರೀತಿಯ ಸಲಹೆಗಳನ್ನು ಮೊರೆ ಹಾಕಿ ಸೇವೆ ಒದಗಿಸಿ

ನಿಮ್ಮ ಸ್ನೇಹಿತರು ಮತ್ತು ಕುಟುಂಬದವರಿಗೆ ನಮ್ಮ ಆಸ್ಪತ್ರೆಯನ್ನು ಶಿಪಾರಸ್ಸು ಮಾಡುವಿರಾ Yes/ಹೌದು No/ಇಲ್ಲ

ಅನಿಸಿಕೆಗಳು
Comments ಎಲೆವರಗಿ ಚಿಕಿತ್ಸೆ, ಹೆಚ್ಚಿನವರ ವೈದ್ಯಕೀಯ ಉತ್ತಮವಾಗಿ ಆದರೆ ವೆಗುಮಿನದ ಅನುಭವ

ಅನಿಸಿಕೆ/ಪ್ರತಿಕ್ರಿಯೆಗಳನ್ನು ನೀಡಿದವರು
Feedback Submitted by Patient/ರೋಗಿ Patient Relative /ರೋಗಿ ಸಂಬಂಧಿ Staff/ಸಿಬ್ಬಂದಿ

Signature [Signature]

SRI DHARMASTHALA MANJUNATHESHWARA HOSPITAL, UJIRE

ಒಳರೋಗಿ ಅನಿಸಿಕೆ ಫಾರ್ಮ್ / IN PATIENT FEED BACK FORM

ರೋಗಿಯ ಹೆಸರು ಮತ್ತು ವಿಳಾಸ :

Patient Name and Address

Shr Athreyaamma

ದೂರವಾಣಿ ಸಂಖ್ಯೆ/Phone Number :

9008693952

ದಾಖಲಾದ ದಿನಾಂಕ/Admission Date

30/7/2022

ಎಸ್.ಡಿ.ಎಂ. ಆಸ್ಪತ್ರೆಯನ್ನು ಆಯ್ಕೆ ಮಾಡಿರುವುದಕ್ಕಾಗಿ ನಾವು ನಿಮಗೆ ಧನ್ಯವಾದ ಸಲ್ಲಿಸುತ್ತೇವೆ ನಿಮ್ಮ ಆರೋಚನೆ/ಅಭಿಪ್ರಾಯಗಳು ನಮಗೆ ಉತ್ಕೃಷ್ಟ ಆರೋಗ್ಯ ಸೇವೆ ನೀಡಲು ಸಹಾಯವಾಗುತ್ತದೆ.

We thank you for choosing SDM Hospital, Your thoughts & comments are important to us to provide excellence in health care

ವೈದ್ಯರ ಸೇವೆಯ ಬಗ್ಗೆ

Consultation Doctors Service

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ರೋಗಕ್ಕೆ ಕೊಟ್ಟ ಚಿಕಿತ್ಸೆಯಿಂದ ಅನುಕೂಲ
Relief from the treatment
given to the disease

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ತುರ್ತು/ಅಪಘಾತ
Emergency/Casualty

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ದಾದಿಯರ ಸೇವೆಯ ಬಗ್ಗೆ
Nursing Care Service

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ಶಸ್ತ್ರ ಚಿಕಿತ್ಸಾ ವಿಭಾಗದ ಸೇವೆ
Operation Theatre Service

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ಹೆರಿಗೆ ವಿಭಾಗದ ಸೇವೆ
Labour Theatre Service

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ಆಯಾಕಳ ಸೇವೆಯ ಬಗ್ಗೆ
House Keeping Service

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ಇನ್‌ಶೂರೆನ್ಸ್ ವಿಭಾಗದ ಸೇವೆ
Insurance Department Service

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ಸ್ವಾಗತ ಕೇಂದ್ರದ ಸೇವೆ
Reception Counter Service

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

ಸಾರ್ವಜನಿಕ ಸಂಪರ್ಕ ಅಧಿಕಾರಿ
Public Relationship Officer

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please Describe/ವಿವರಣೆ:

ಔಷಧ ವಿಭಾಗದ ಸೇವೆ
Pharmacy Service

ಅತ್ಯುತ್ತಮ
Excellent

ಉತ್ತಮ
Good

ತೃಪ್ತಿಕರ
Satisfied

ಕನಿಷ್ಠ
Poor

Please describe/ವಿವರಣೆ:

Laboratory Service

Please describe/ವಿವರಣೆ:

ಸ್ವಯಂ ಸೇವೆ USG Service	ಅತ್ಯುತ್ತಮ Excellent	<input type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
---------------------------	------------------------	--------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಎಕ್ಸ್-ರೇ ವಿಭಾಗದ ಸೇವೆ X-Ray Service	ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
---------------------------------------	------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಸಿ.ಟಿ ಸ್ಕ್ಯಾನಿಂಗ್ ಸೇವೆ C.T Scanning Service	ಅತ್ಯುತ್ತಮ Excellent	<input type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
--	------------------------	--------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಇ.ಸಿ.ಜಿ ವಿಭಾಗದ ಸೇವೆ ECG Service	ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------------------	------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಭೌತಚಿಕಿತ್ಸಾ ವಿಭಾಗದ ಸೇವೆ Physiotherapy Service	ಅತ್ಯುತ್ತಮ Excellent	<input type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
--	------------------------	--------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಒಟ್ಟಾರೆ ಅನುಭವ Overall Experience	ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
-------------------------------------	------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಇತರ ಸೇವೆಗಳ ಬಗ್ಗೆ /Other Services

ಕುಡಿಯುವ ನೀರು/Drinking Water	ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
-----------------------------	------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

Fan, AC, Lights, Water Facilities ಫ್ಯಾನ್, ಎಸಿ, ಲೈಟ್ ವ್ಯವಸ್ಥೆ	ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
---	------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಶುಚಿತ್ವ/Cleanliness	ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
---------------------	------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಕ್ಯಾಂಟೀನ್ /Canteen	ಅತ್ಯುತ್ತಮ Excellent	<input type="checkbox"/>	ಉತ್ತಮ Good	<input checked="" type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
--------------------	------------------------	--------------------------	---------------	-------------------------------------	-----------------------	--------------------------	----------------	--------------------------

Please describe/ವಿವರಣೆ:

ಆಂಬ್ಯುಲೆನ್ಸ್/Ambulance	ಅತ್ಯುತ್ತಮ Excellent	<input type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	------------------------	--------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ :
 ಒಬ್ಬ ಸಿಬ್ಬಂದಿಯು ತುಂಬಾ ಸ್ನೇಹಪೂರ್ವಕವಾಗಿತ್ತು. ಎಲ್ಲರೂ ಇನ್ನೂ ನೋಡಿಕೊಂಡಿದ್ದಾರೆ.

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ :

ಇನ್ನಿತರ ವಿಷಯಗಳು/ಸಲಹೆಗಳು (ಇದ್ದರೆ) General Remarks/Suggetions (If any) :

ನಿಮ್ಮ ಸ್ನೇಹಿತರು ಮತ್ತು ಕುಟುಂಬದವರಿಗೆ ನಮ್ಮ ಆಸ್ಪತ್ರೆಯನ್ನು ಶಿಫಾರಸ್ಸು ಮಾಡುವಿರಾ Yes/ಹೌದು No/ಇಲ್ಲ

We you recommend our hospital to your friends and family

ಅನಿಸಿಕೆಗಳು
 Comments Hospital ಬರಿಯಾ ತುಂಬಾ ಸೌಕರ್ಯವುಳ್ಳದು. ಎಲ್ಲರೂ ಇನ್ನೂ ನೋಡಿಕೊಂಡಿದ್ದಾರೆ. Drs ಹಾಗೂ NRS ಎಲ್ಲರೂ ಧನ್ಯವಾದಗಳು.

ಅನಿಸಿಕೆ/ಪ್ರತಿಕ್ರಿಯೆಗಳನ್ನು ನೀಡಿದವರು
 Feedback Submitted by Patient/ರೋಗಿ Patient Relative /ರೋಗಿ ಸಂಬಂಧಿ Staff/ಸಿಬ್ಬಂದಿ

Signature
 Umama